



SINDHI HIGH SCHOOL, BENGALURU
HALF YEARLY EXAMINATION 2023 -24

SUBJECT : L 2 KANNADA
CLASS : VII
DATE : 9 / 10 / 2023

Max Marks : 80
Reading time : 8:30am – 8:45 am
Writing Time : 8:45am – 11:15 am
NO.OF SIDES : 11

ಸೂಚನೆಗಳು:

- * ಪತ್ರಿಕೆಯು A ಮತ್ತು B ಎಂಬ ಎರಡು ಭಾಗಗಳನ್ನು ಮತ್ತು A B C D ಎಂಬ ನಾಲ್ಕು ವಿಭಾಗಗಳನ್ನು ಒಳಗೊಂಡಿರುತ್ತವೆ.
- * ಪ್ರಶ್ನೆಪತ್ರಿಕೆಯಲ್ಲಿ ಒಟ್ಟು 15 ಮುಖ್ಯ ಪ್ರಶ್ನೆಗಳಿರುತ್ತವೆ.
- * ಪ್ರಶ್ನೆಗಳ ಸೂಚನೆಗಳನ್ನು ಸರಿಯಾಗಿ ಓದಿಕೊಂಡು ಕ್ರಮವಾಗಿ ಉತ್ತರಿಸಿ.
- * ಪ್ರಶ್ನೆ ಮತ್ತು ಉಪಪ್ರಶ್ನೆಗಳ ಸಂಖ್ಯೆಯನ್ನು ತಪ್ಪಿಲ್ಲದೆ ಬರೆಯಿರಿ.
- * ಎರಡೂ ಭಾಗಗಳ ಪ್ರಶ್ನೆಗಳಿಗೂ ಉತ್ತರಿಸುವುದು ಕಡ್ಡಾಯ.

ಭಾಗ- A (40 ಅಂಕಗಳು)	ವಾಚನ ಮತ್ತು ಗ್ರಹಿಕಾ ಕೌಶಲ್ಯ	20 ಅಂಕಗಳು
	ಅನ್ವಯಿಕ ವ್ಯಾಕರಣ	15 ಅಂಕಗಳು
	ಬಹುಅಯ್ಕೆ ಪ್ರಶ್ನೆ - ಪಠ್ಯಗಳ ಅಧ್ಯಯನ	5 ಅಂಕಗಳು
ಭಾಗ- B (40 ಅಂಕಗಳು)	ಬರವಣಿಗೆಕೌಶಲ್ಯ	12 ಅಂಕಗಳು
	ಪಠ್ಯಗಳ ಅಧ್ಯಯನ	28 ಅಂಕಗಳು
	ಒಟ್ಟು ಅಂಕಗಳು	80 ಅಂಕಗಳು

PART - A (40 ಅಂಕಗಳು)

SECTION - A

(ವಾಚನ ಮತ್ತು ಗ್ರಹಿಕಾ ಕೌಶಲ್ಯ - 10 ಅಂಕಗಳು)

1 ಈ ಕೆಳಗಿನ ಗದ್ಯಾಂಶವನ್ನು ಓದಿಕೊಂಡು ಅದರ ಕೆಳಗೆ ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರ ಬರೆಯಿರಿ . (5 x 1 = 5)

ಭಾರತದಲ್ಲಿ ಅನೇಕ ಜನ ಮೇಧಾವಿಗಳು, ವೀರಯೋಧರು, ವಿಜ್ಞಾನಿಗಳು, ಸಾಧಕರು ಜನ್ಮ ತಾಳಿದ್ದಾರೆ. ಅಂತಹ ಸಾಧಕರ ಸಾಲಿನಲ್ಲಿ ಧೀರ ಸೇನಾನಿ ಮಹಾದಂಡನಾಯಕ ಜನರಲ್ ಜಿ.ಜಿ.ಬೇವೂರರು ಒಬ್ಬರು. ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬೇವೂರ ಗ್ರಾಮದವರಾದ ಸರ್. ಗುರುನಾಥರಾವ್ ಹಾಗೂ ರುಕ್ಮಿಣಿಬಾಯಿಯವರ ಪುತ್ರನೇ ಗೋಪಾಲರಾವ್. ಇವರು ದಿನಾಂಕ ೧೧-೦೮-೧೯೧೬ ರಂದು ಜನಿಸಿದರು. ತಂದೆಯ ಮಾರ್ಗದರ್ಶನ ತಾಯಿಯ ದೇಶಾಭಿಮಾನಿ ಭಾವನೆಗಳೊಂದಿಗೆ ಗೋಪಾಲರಾವ್ ಬೆಳೆದರು. ರಾಯಲ್ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಮತ್ತು ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಸೈನಿಕ ಶಿಕ್ಷಣ ಪಡೆದರು. ಶಿಸ್ತು, ಶಿಕ್ಷಣ, ಕಠಿಣ ಶ್ರಮಗಳಿಂದ ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ 'ಗೌರವಖಡ್ಗ' ಮತ್ತು ಚೆನ್ನದ ಪದಕಗಳನ್ನು ಪಡೆದುಕೊಂಡ ಕೀರ್ತಿ ಅವರದು. ೧೯೩೭ರಲ್ಲಿ ಬೇವೂರರು ಭಾರತೀಯ ಸೇನಾಪಡೆಗೆ ಸೇರಿದರು.

ಜನರಲ್ ಜಿ.ಜಿ.ಬೇವೂರರೊಳಗಿನ ನಿಜವಾದ ಯೋಧನನ್ನು ದೇಶ ಗುರುತಿಸಿದ್ದು ಬಾಂಗ್ಲಾ ಯುದ್ಧದಲ್ಲಿ. ೧೯೭೧ರಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನಗಳ ನಡುವೆ ಯುದ್ಧ ನಡೆಯಿತು. ಆ ಯುದ್ಧದಲ್ಲಿ ಪಾಕ್ ಸೈನಿಕರು ಮಾನವ ಹಕ್ಕುಗಳನ್ನು ಉಲ್ಲಂಘಿಸಿದರು. ಬಾಂಗ್ಲಾ ಸ್ವಾತಂತ್ರ್ಯ ಹೋರಾಟದಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಸೇನೆ ಸಹಕರಿಸಿತು. ಆಗ ಬೇವೂರರು ಪಶ್ಚಿಮ ಪಾಕಿಸ್ತಾನದ ಕಡೆಗೆ ನುಗ್ಗಿದರು. ಸೇನಾ ತುಕಡಿಯ ಮುಖ್ಯಸ್ಥರಾಗಿ ರಾಜಸ್ಥಾನ ಮತ್ತು ಕಚ್ಛದ ದುರ್ಗಮ ಪ್ರದೇಶಗಳಲ್ಲಿ ಸಾವಿರಾರು ಚದರಮೈಲಿ ಪಾಕ್ ನೆಲವನ್ನು ಆಕ್ರಮಿಸಿಕೊಂಡರು. ಈ ಸಂದರ್ಭದಲ್ಲಿ ಸೇನಾ ಮಹಾದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಮಾಣಿಕ್ ಶಹಾ ಅವರು ಬೇವೂರರನ್ನು ಅಭಿಮಾನದಿಂದ ಬಿಗಿದಪ್ಪಿ ಪ್ರಶಂಸಿಸಿದರು. ಬೇವೂರರ ಸಾಹಸ ದೇಶದಲ್ಲಿ ಮನೆಮಾತಾಯಿತು. ಅವರು ತೋರಿದ ಶೌರ್ಯ ಸಾಹಸಕ್ಕೆ ರಾಷ್ಟ್ರಮಟ್ಟದ ಗೌರವವು ದೊರೆಯಿತು. ನಂತರ ಭಾರತದ ಭೂಸೇನೆಯ ಒಂಬತ್ತನೆಯ ಮಹಾದಂಡನಾಯಕರಾದರು. ಜನರಲ್ ಜಿ.ಜಿ.ಬೇವೂರರ ಕರ್ತವ್ಯನಿಷ್ಠೆ, ದಕ್ಷ ಆಡಳಿತ ಕಂಡು ಭಾರತ ಸರ್ಕಾರವು ಅವರಿಗೆ 'ಪದ್ಮಭೂಷಣ ಪ್ರಶಸ್ತಿ' ಹಾಗೂ ಪರಮ ವಿಶಿಷ್ಟ ಸೇವಾಪದಕವನ್ನು ಕೊಟ್ಟು ಗೌರವಿಸಿತು.

'ಮಾತಿಗಿಂತ ಕೃತಿ ಲೇಸು' ಎಂಬ ತತ್ತ್ವ ಜನರಲ್ ಬೇವೂರ ಅವರದು. ನಿವೃತ್ತಿಯ ಅನಂತರವೂ ಬೇವೂರರ ಸೇವೆಯು ಭಾರತ ಸರಕಾರಕ್ಕೆ ಅವಶ್ಯವಾಯಿತು. ಅವರ ಆಡಳಿತ ವೈಖರಿಯನ್ನು ಗುರುತಿಸಿ ಭಾರತ ಸರಕಾರವು ಡೆನ್ಮಾರ್ಕ್‌ನ ರಾಯಭಾರಿಯನ್ನಾಗಿ ಎರಡು ವರ್ಷದ ಅವಧಿಗೆ ನೇಮಿಸಿತು. ಬೇವೂರಿನ ವರಪುತ್ರ ಭಾರತದ ಒಂಬತ್ತನೆಯ ಮಹಾದಂಡನಾಯಕರಾಗಿ ಸೇವೆ ಸಲ್ಲಿಸಿದ ಸಹೃದಯಿಯಾದ ಜಿ.ಜಿ.ಬೇವೂರರು ೧೯೮೯ ಅಕ್ಟೋಬರ್ ೨೪ರಂದು ಇಹಲೋಕ ತ್ಯಜಿಸಿದರು. ಅವರ ಸಾಹಸದ ಗಾಥೆಗಳು ಭಾರತದ ಮಹಾದಂಡನಾಯಕರ ಚರಿತ್ರೆಯಲ್ಲಿ ಅಮರವಾಗಿ ಉಳಿದಿವೆ.

1. ಜಿ ಜಿ ಬೇವೂರರು _____ ಕಾಲೇಜಿನಲ್ಲಿ ಸೈನಿಕ ಶಿಕ್ಷಣವನ್ನು ಪಡೆದರು.

ಅ) ಇಂಡಿಯನ್ ಮಿಲಿಟರಿ ಅಕಾಡೆಮಿ

ಆ) ದೆಹಲಿ ಮಿಲಿಟರಿ ಅಕಾಡೆಮಿ

ಇ) ರಾಯಲ್ ಇಂಡಿಯನ್ ಮಿಲಿಟರಿ

ಈ) ಸೂರತ್ ಇಂಡಿಯನ್ ಮಿಲಿಟರಿ

2. ಗೋಪಾಲರಾವ್‌ರವರ ಸ್ವಂತ ಉರು ಈ ಜಿಲ್ಲೆಗೆ ಸೇರಿದೆ.

ಅ) ಬೆಳಗಾವಿ

ಆ) ಬಾಗಲಕೋಟೆ

ಇ) ಬಳ್ಳಾರಿ

ಈ) ರಾಯಚೂರು

3. ಭಾರತ ಸರ್ಕಾರವು ಬೇವೂರರನ್ನು ಎರಡು ವರ್ಷದ ಅವಧಿಗೆ _____ ಕಾರ್ಯಕ್ಕೆ ನೇಮಿಸಿತು .

ಅ) ಡೆನ್ಮಾರ್ಕ್‌ನ ರಾಯಭಾರಿ

ಆ) ಭಾರತದ ರಾಯಭಾರಿ

ಇ) ಇಂಗ್ಲೆಂಡಿನ ರಾಯಭಾರಿ

ಈ) ಅಮೇರಿಕಾದ ರಾಯಭಾರಿ

4. ಜನರಲ್ ಜಿ.ಜಿ.ಬೇವೂರರ ಕರ್ತವ್ಯನಿಷ್ಠೆ ಹಾಗೂ ದಕ್ಷ ಆಡಳಿತ ಕಂಡು ಭಾರತ ಸರ್ಕಾರವು ಅವರಿಗೆ _____ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಅ) ಪದ್ಮಶ್ರೀ ಪ್ರಶಸ್ತಿ

ಆ) ಪದ್ಮವಿಭೂಷಣ ಪ್ರಶಸ್ತಿ

ಇ) ಭಾರತ ರತ್ನ ಪ್ರಶಸ್ತಿ

ಈ) ಪದ್ಮಭೂಷಣ ಪ್ರಶಸ್ತಿ

5. ಬೇವೂರರನ್ನು ಬಿಗಿದಪ್ಪಿ ಪ್ರಶಂಸಿಸಿದವರು _____

ಅ) ಫೀಲ್ಡ್ ಮಾರ್ಷಲ್ ಮಾಣಿಕ್ ಶಹಾ

ಆ) ಜನರಲ್ ಕೆ ಎನ್ ತಿಮ್ಮಯ್ಯ

ಇ) ಮೇಜರ್ ಸೋಮನಾಥ ಶರ್ಮ

ಈ) ಮೇಜರ್ ಸಂದೀಪ್ ಉನ್ನಿಕೃಷ್ಣನ್

|| ಈ ಕೆಳಗಿನ ಗದ್ಯಾಂಶವನ್ನು ಓದಿಕೊಂಡು ಅದರ ಕೆಳಗೆ ಕೊಟ್ಟಿರುವ ಪ್ರಶ್ನೆಗಳಿಗೆ ಉತ್ತರ ಬರೆಯಿರಿ . (5 x 1 = 5)

ನಮ್ಮ ಕನ್ನಡ ನಾಡು ಪ್ರಾಕೃತಿಕ ಸೊಬಗಿನಿಂದ ಕೂಡಿದ ಸುಂದರ ನಾಡು . ಕನ್ನಡ ನಾಡಿನ ಯಾವ ಭಾಗಕ್ಕೆ ಹೋದರೂ ಅಲ್ಲಿ ಪ್ರೇಕ್ಷಣೀಯ ಸ್ಥಳಗಳು ಅನೇಕ. ಚಿಕ್ಕಮಗಳೂರು ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಚಿಕ್ಕಮಗಳೂರು ಜಿಲ್ಲೆಯನ್ನು ' ಕಾಫಿನಾಡು ' ಎಂದು ಸಹ ಕರೆಯಲ್ಪಡುತ್ತದೆ. ಕ್ರಿ.ಶ. ೧೬೭೦ ರಲ್ಲಿ ದೇಶದಲ್ಲಿಯೇ ಮೊಟ್ಟಮೊದಲ ಕಾಫಿಯನ್ನು ದತ್ತಗಿರಿ ಪರ್ವತ ಭಾಗಗಳಲ್ಲಿ ಬೆಳೆಯಲಾಯಿತು. ಚಿಕ್ಕಮಗಳೂರಿನ ಗಿರಿಶ್ರೇಣಿಗಳು ಪಶ್ಚಿಮ ಘಟ್ಟಗಳ ಒಂದು ಭಾಗವಾಗಿದ್ದು, ತುಂಗಾ ಮತ್ತು ಭದ್ರಾ ನದಿಗಳ ಮೂಲಸ್ಥಾನವಾಗಿದೆ. ಕರ್ನಾಟಕದ ಅತ್ಯಂತ ಎತ್ತರ ಶಿಖರವಾದ ಮುಳ್ಳಯ್ಯನಗಿರಿ ಚಿಕ್ಕಮಗಳೂರಿನಲ್ಲಿದೆ.

ಈ ಜಿಲ್ಲೆಯು ಮಲೆನಾಡು, ಅರೆಮಲೆನಾಡು, ಹಾಗೂ ಬಯಲುಸೀಮೆಗಳನ್ನೊಳಗೊಂಡಿದೆ, ಈ ಜಿಲ್ಲೆಯ ಹೆಚ್ಚು ಪ್ರದೇಶ ಮಲೆನಾಡು. ವಿವಿಧ ಜಾತಿಯ ಪ್ರಾಣಿಗಳನ್ನೊಳಗೊಂಡ ಅಭಯಾರಣ್ಯಗಳು , ನಿತ್ಯಹರಿದ್ವರ್ಣಕಾಡುಗಳಿಂದ ಕೂಡಿದ ಪರ್ವತ ಶ್ರೇಣಿಗಳು ಹಾಗೂ ಅನೇಕ ಜಲಪಾತಗಳು ಮತ್ತು ಕಾಫಿ, ಟೀ,

ಎಲಕ್ಕಿ, ಮೆಣಸು, ಅಡಿಕೆ, ಬಾಳೆ, ತೆಂಗುಗಳನ್ನು ಬೆಳೆಯುವ ನಾಡಾಗಿದೆ. ಜಲ ಮತ್ತು ಪ್ರಕೃತಿ ಸಂಪತ್ತಿನಿಂದ ಪ್ರಸಿದ್ಧಿ ಪಡೆದಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಕುದುರೆಮುಖ ಪರ್ವತ ಶ್ರೇಣಿ ಚಿಕ್ಕಮಗಳೂರು ನಗರದಿಂದ ೯೫ ಕಿ.ಮೀ ನೈಋತ್ಯದಲ್ಲಿ ಇದೆ. ಕುದುರೆಮುಖದಲ್ಲಿ ಕುದುರೆಯ ಮುಖಕ್ಕೆ ಹೋಲುವ ಆಕಾರದ ಶಿಖರವಿದೆ, ಇದರಿಂದ ಈ ಸ್ಥಳಕ್ಕೆ ಕುದುರೆಮುಖ ಎಂದು ಹೆಸರು ಬಂದಿದೆ. ಇಲ್ಲಿ ವಿಶಾಲವಾದ ಪರ್ವತಗಳು ಒಂದಕ್ಕೊಂದು ಹೊಂದಿಕೊಂಡ ಆಳವಾದ ಕಣಿವೆ ಮತ್ತು ಪ್ರಪಾತಗಳನ್ನು ಸೃಷ್ಟಿಸಿವೆ. ಸಮುದ್ರ ಮಟ್ಟದಿಂದ ೧೮೯೪.೩ ಮೀಟರ್ ಎತ್ತರದಲ್ಲಿ ಇರುವ ಕುದುರೆಮುಖದಲ್ಲಿ ಸಮೃದ್ಧವಾದ ಕಬ್ಬಿಣದ ಅದಿರಿನ ನಿಕ್ಷೇಪಗಳು ಇವೆ. ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಕಬ್ಬಿಣದ ಗಣಿಗಾರಿಕೆ ಮಾಡಿ, ಮಂಗಳೂರು ಮತ್ತು ಪಣಂಬೂರು ಬಂದರಿಗೆ ಕೊಳವೆಗಳ ಮೂಲಕ ಕಳುಹಿಸಿಕೊಡುತ್ತದೆ.

ಚಿಕ್ಕಮಗಳೂರಿಗೆ ಬರುವ ಪ್ರಯಾಣಿಕರು ಇಲ್ಲಿರುವ ಹೆಸರುವಾಸಿಯಾದ ದತ್ತಾತ್ರೇಯ ಪೀಠ ಎಂದೂ ಕರೆಯಲ್ಪಡುವ ಚಂದ್ರದ್ರೋಣ ಶ್ರೇಣಿಯನ್ನು ಭೇಟಿ ಮಾಡಬೇಕು. ಇದು ಸಮುದ್ರ ಮಟ್ಟದಿಂದ ೧೮೯೫ ಮೀಟರ್ ಎತ್ತರದಲ್ಲಿದೆ. ಚಿಕ್ಕಮಗಳೂರು ಪಟ್ಟಣದಿಂದ ೨೮ ಕಿಮೀ ದೂರದಲ್ಲಿದೆ. ಹಿಂದೂಗಳಿಗೆ ಒಂದು ತೀರ್ಥಯಾತ್ರಾ ಸ್ಥಳವಾಗಿದೆ. ಈ ಕಾರಣದಿಂದಾಗಿ, ಸ್ಥಳವನ್ನು ಹಿಂದೂ ದೇವರು ಗುರು ದತ್ತಾತ್ರೇಯ ಎಂದು ಗುರುತಿಸಲಾಗುತ್ತದೆ. ಚಂದ್ರದ್ರೋಣ ಪರ್ವತದಲ್ಲಿ ಪ್ರವಾಸಿಗರು ಮೂರು ಸಿಧ್ಧರಿಂದ ಪವಿತ್ರವಾಗಿರುವವೆಂದು ನಂಬಲಾದ ಮೂರು ಗುಹೆಗಳನ್ನು ನೋಡಬಹುದು . ಶೀತಲ ಮಲ್ಲಿಕಾರ್ಜುನನ ಗುಡಿ ಮತ್ತು ಮಠಗಳೆರಡನ್ನೂ ಒಳಗೊಂಡಿರುವ ಶೀತಲ ದೇವಾಲಯವು ಹತ್ತಿರದಲ್ಲೇ ಇರುವುದು ಮತ್ತು ಪ್ರಸಿದ್ಧ ಆಕರ್ಷಣೆಯಾಗಿದೆ, ಸಮೀಪದಲ್ಲಿ ಮಾಣಿಕ್ಯಧಾರಾ ಜಲಪಾತವಿದೆ.

ಇದೇ ಅಲ್ಲದೆ ಹೆಚ್ಚು ಜಲಪಾತ, ಬಾಬಾ ಬುಡನ್‌ಗಿರಿ, ಕೆಮ್ಮಣ್ಣುಗುಂಡಿ, ಕಲ್ಗತ್ತಿ ಜಲಪಾತ, ಭದ್ರಾ ವನ್ಯಜೀವಿ ಧಾಮ ಮತ್ತು ಪ್ರವಾಸಿಗರು ನೋಡಬಹುದಾದ ಹೆಚ್ಚಿನ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ವ್ಯಾಪಕವಾದ ಪಶ್ಚಿಮ ಘಟ್ಟಗಳಲ್ಲಿ ವಿಸ್ತಾರವಾದ ಸ್ಥಳವು ದಟ್ಟವಾದ ಶೋಲಾ ಕಾಡುಗಳ ಮನೋಹರವಾದ ನೋಟಗಳನ್ನು ಮತ್ತು ದಟ್ಟವಾದ ಹಸಿರು ಪೊದೆಗಳನ್ನು ದಾರಿಗಳಲ್ಲಿ ಕಾಣುತ್ತವೆ. ಅತ್ಯುನ್ನತ ಎತ್ತರದಲ್ಲಿ ನೆಲೆಗೊಂಡಿರುವ ಬಹು ಬೆಟ್ಟಗಳು ಅದ್ಭುತ ವಾತಾವರಣದ ವಿಹಂಗಮ ನೋಟವನ್ನು ಆನಂದಿಸಲು ಅವಕಾಶವನ್ನು ನೀಡುತ್ತವೆ.

1. ಕರ್ನಾಟಕದ ಅತ್ಯಂತ ಎತ್ತರವಾದ ಶಿಖರ

ಅ) ಕೆಮ್ಮಣ್ಣುಗುಂಡಿ ಆ) ಮುಳ್ಳಯ್ಯನಗಿರಿ ಇ) ಬಾಬಾ ಬುಡನ್‌ಗಿರಿ ಈ) ಕುದುರೆಮುಖ

2. ೧೬೭೦ ರಲ್ಲಿ ದೇಶದಲ್ಲಿಯೇ ಮೊಟ್ಟಮೊದಲ ಕಾಫಿಯನ್ನು ಈ ಪರ್ವತ ಭಾಗಗಳಲ್ಲಿ ಬೆಳೆಯಲಾಯಿತು.

ಅ) ನಂದಿಗಿರಿ ಆ) ಮಂದ್ರಗಿರಿ ಇ) ಇಂದ್ರಗಿರಿ ಈ) ದತ್ತಗಿರಿ

3. ಪಶ್ಚಿಮ ಘಟ್ಟಗಳಲ್ಲಿ ವಿಸ್ತಾರವಾದ ಸ್ಥಳವು ದಟ್ಟವಾದ ಈ ಕಾಡುಗಳಲ್ಲಿ ಕಾಣಬಹುದು.

ಅ) ನಾಗಾ

ಆ) ಶೋಲಾ

ಇ) ಸಹ್ಯಾದ್ರಿ

ಈ) ಪಶ್ಚಿಮ ಘಟ್ಟಗಳು

4. ಚಿಕ್ಕಮಗಳೂರು ಜಿಲ್ಲೆಯನ್ನು _____ ನಾಡು ಎಂದು ಸಹ ಕರೆಯಲ್ಪಡುತ್ತದೆ.

ಅ) ಬಾದಾಮಿ

ಆ) ಭತ್ತ

ಇ) ರಾಗಿ

ಈ) ಕಾಫಿ

5. ಶೀತಲ ಮಲ್ಲಿಕಾರ್ಜುನನ ಗುಡಿ ಮತ್ತು ಮಠಗಳ ಸಮೀಪದಲ್ಲಿ ಈ ಜಲಪಾತವಿದೆ.

ಅ) ಜೋಗ ಜಲಪಾತ

ಆ) ಅಬ್ಬಿಗರೆ ಜಲಪಾತ

ಇ) ಮಾಣಿಕ್ಯಧಾರಾ ಜಲಪಾತ

ಈ) ಗೋಕಾಕ್ ಜಲಪಾತ

III. ಈ ಕೆಳಗೆ ಕೊಟ್ಟಿರುವ ಪಠಿತ ಗದ್ಯಭಾಗ "ಮಿತ್ರರ ಸಮಾಗಮ" ಪಾಠವನ್ನು ಓದಿಕೊಂಡು ಅದರ ಕೆಳಗೆ

ಕೊಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಬರೆಯಿರಿ:

(1x5=5)

ಅಕ್ಬರ್, ಬೀರಬಲ್ ದೊರೆ ಮಂತ್ರಿಗಳಿದ್ದಂತೆ ಆತ್ಮೀಯ ಮಿತ್ರರೂ ಆಗಿದ್ದರು. ಒಮ್ಮೆ ಅಕ್ಬರ್ ಮಹಾಶಯನಿಗೆ ಬೀರಬಲ್ಲನ ಮೇಲೆ ಯಾವುದೋ ಕಾರಣಕ್ಕೆ ಅಸಮಾಧಾನ ಉಂಟಾಯಿತು. "ನಿನ್ನ ಮುಖವನ್ನು ತೋರಿಸಬೇಡ, ಎಲ್ಲಿಗಾದರೂ ಹೊರಟು ಹೋಗು" ಎಂದು ಬೀರಬಲ್‌ಗೆ ಆದೇಶಿಸಿದ. ಅಂದಿನಿಂದ ಬೀರಬಲ್ ಯಾರಿಗೂ ಕಾಣದಂತೆ ಮರೆಯಾದ.

ಕೆಲ ದಿನಗಳ ನಂತರ ಅಕ್ಬರನಿಗೆ ಬೀರಬಲ್ಲನನ್ನು ಕಾಣುವ ತವಕ ಉಂಟಾಯಿತು. ಅವನಿಗಾಗಿ ಹುಡುಕಾಡಿಸಿದ. ಬೀರಬಲ್ ಎಲ್ಲಿಯೂ ಸಿಗಲಿಲ್ಲ. "ಎಂಥ ಕೆಲಸ ಆಗಿ ಹೋಯಿತು." ಎಂದು ಅಕ್ಬರ್ ಚಿಂತಿಸತೊಡಗಿದ. ಒಮ್ಮೆ ಅಕ್ಬರ್ ದರ್ಬಾರ್ ನಡೆಸುತ್ತಿರುವಾಗ ಸೇವಕನೊಬ್ಬ ಒಳಬಂದು "ಪ್ರಭು! ಅರಮನೆಯ ದ್ವಾರದಲ್ಲಿ ಒಬ್ಬ ಸಾಧು ಬಂದಿದ್ದಾರೆ. ಅವರ ಶಿಷ್ಯರು ಆ ಸಾಧು ವಿಶ್ವದಲ್ಲಿಯೇ ದೊಡ್ಡ ಮೇಧಾವಿ ಹಾಗೂ ತುಂಬಾ ಬುದ್ಧಿವಂತರೆಂದು ಹೇಳುತ್ತಿದ್ದಾರೆ" ಎಂದು ಹೇಳಿದ. ಅಕ್ಬರ್ ತಕ್ಷಣವೇ ಆ ಸಾಧುವನ್ನು ಬರಮಾಡಿಕೊಂಡನು. ಅರಮನೆಯನ್ನು ಪ್ರವೇಶಿಸಿದ ಸಾಧು ತುಂಬಾ ತೇಜಸ್ವಿಯಾಗಿದ್ದ. ಅದೇ ಅವನೊಬ್ಬ ಬುದ್ಧಿವಂತನೆಂಬುದನ್ನು ಸಾರುತ್ತಿತ್ತು.

"ಸಾಧು! ನೀನು ಬಹಳ ಬುದ್ಧಿವಂತನೆಂದು ಕೇಳಿದೆ. ನಿನ್ನನ್ನು ಪರೀಕ್ಷಿಸುವ ಸಲುವಾಗಿ ಆಸ್ಥಾನದ ಪಂಡಿತರು ನಿನಗೆ ಪ್ರಶ್ನೆಗಳನ್ನು ಕೇಳಲು ಹೇಳುತ್ತೇನೆ. ಸರಿಯಾಗಿ ಉತ್ತರಿಸಿದರೆ ಅಮೂಲ್ಯವಾದ ಉಡುಗೊರೆಗಳನ್ನು ನೀಡುತ್ತೇನೆ" ಎಂದನು. ಅಕ್ಬರ್ ಆ ಮಾತಿಗೆ ಸಾಧು ಆಗಬಹುದು ಎಂದನು. ಅಕ್ಬರನ ಆಸ್ಥಾನದಲ್ಲಿ ತಾನ್‌ಸೇನ್, ತೋದರಮಲ್ಲ, ಅಬುಲ್ ಫಜಲ್, ಫೈಜಿ ಮೊದಲಾದ ವಿದ್ವಾಂಸರಿದ್ದರು. ಅವರು ಪ್ರಶ್ನಿಸತೊಡಗಿದರು. ಮೊದಲಿಗೆ

ಅಬುಲ್ ಫಜಲ್: ಕಳೆದು ಹೋದದ್ದನ್ನು ಮತ್ತೆ ಪಡೆಯಲಾಗದ್ದು ಯಾವುದು?

ಸಾಧು: ಜೀವ, ಅವಕಾಶ, ಸಮಯ.

ತೋದರ ಮಲ್ಲ: ಜಗತ್ತಿನಲ್ಲಿ ಅತ್ಯುತ್ತಮನಾದ ಸ್ನೇಹಿತನಾರು?

ಸಾಧು : ಯುಕ್ತಾಯುಕ್ತ ಪರಿಜ್ಞಾನ , ವ್ಯಕ್ತಿಯ ಮುಂದಾಲೋಚನೆ.

ಫೈಜಿ : ವಿಶ್ವದಲ್ಲಿ ಅತ್ಯುತ್ತಮವಾದ ವಸ್ತು ಯಾವುದು?

ಸಾಧು : ಜ್ಞಾನ

ಹೀಗೆ ವಿದ್ವಾಂಸರು ಕೇಳಿದ ಪ್ರಶ್ನೆಗಳಿಗೆ ಸಾಧು ಸರಾಗವಾಗಿ ಉತ್ತರಿಸುತ್ತಿದ್ದ ಮತ್ತು ಸಾಧುವಿನ ಬುದ್ಧಿವಂತಿಕೆಯನ್ನು ಎಲ್ಲರೂ ಮೆಚ್ಚಿಕೊಂಡರು .

ಈ ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.

- 1) ಜಗತ್ತಿನಲ್ಲಿ ಅತ್ಯುತ್ತಮವಾದ ಸ್ನೇಹಿತನಾರು ?
- 2) ಅಕ್ಷರ್ ಬೀರಬಲ್ಲನ ಮೇಲೆ ಅಸಮಾಧಾನ ಗೊಂಡು ಏನೆಂದು ಆದೇಶಿಸಿದ ?
- 3) ವಿಶ್ವದಲ್ಲಿ ಅತ್ಯುತ್ತಮವಾದ ವಸ್ತು ಇದಾಗಿದೆ ?
- 4) ಅರಮನೆಯನ್ನು ಪ್ರವೇಶಿಸಿದ ಸಾಧು ಹೇಗೆ ಕಾಣುತ್ತಿದ್ದನು ?
- 5) ಅಕ್ಷರ್‌ನ ಆಸ್ಥಾನದಲ್ಲಿದ್ದ ಪಂಡಿತರ ಹೆಸರುಗಳನ್ನು ತಿಳಿಸಿ ?

IV ಈ ಕೆಳಗೆ ಕೊಟ್ಟಿರುವ ಪಠಿತ ಪದ್ಯಭಾಗ “ ಭರತ ಭೂಮಿ ನನ್ನ ತಾಯಿ ” ಪದ್ಯವನ್ನು ಓದಿಕೊಂಡು ಅದರ ಕೆಳಗೆ

ಕೊಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಬರೆಯಿರಿ:

(1x5=5)

ಭರತ ಭೂಮಿ ನನ್ನ ತಾಯಿ
ನನ್ನ ಪೊರೆವ ತೊಟ್ಟಿಲು
ಜೀವನವನೆ ದೇವಿಗರೆವೆ
ಬಿಡುತೆ ಗುಡಿಯ ಕಟ್ಟಲು || ೧ ||

ತುಹಿನ ಗಿರಿಯ ಸಿರಿಯ ಮುಡಿಯ
ಹಿರಿಯ ಕಡಲು ತೊಳೆಯುವಡಿಯ
ಪೈರು ಪಚ್ಚೆ ಪಸುರಿನುಡೆಯ
ಭರತ ಭೂಮಿ ನನ್ನ ತಾಯಿ
ನನ್ನ ಪೊರೆವ ತೊಟ್ಟಿಲು
ಜೀವನವನೆ ದೇವಿಗರೆವೆ
ಬಿಡುತೆ ಗುಡಿಯ ಕಟ್ಟಲು || ೨ ||

ಸಿಂಧು , ಯಮುನೆ , ದೇವಗಂಗ
ತಪತಿ , ಕೃಷ್ಣ , ಭದ್ರೆ , ತುಂಗ
ಸಲಿಲ ತೀರ್ಥ ಪುಣ್ಯರಂಗ
ಭರತ ಭೂಮಿ ನನ್ನ ತಾಯಿ
ನನ್ನ ಪೊರೆವ ತೊಟ್ಟಿಲು
ಜೀವನವನೆ ದೇವಿಗರೆವೆ
ಬಿಡುತೆ ಗುಡಿಯ ಕಟ್ಟಲು || ೩ ||

ಮತದ ಬಿರುಕುಗಳನು ತೊರೆವೆ
ನುಡಿಗಳೊಡಕುಗಳನು ಮರೆವೆ
ತೊತ್ತ ತೊಡಕುಗಳನು ಬಿರಿವೆ
ಜೀವನವನೆ ದೇವಿಗರೆವೆ
ಬಿಡುತೆ ಗುಡಿಯ ಕಟ್ಟಲು || ೪ ||

ಈ ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.

- 1) ನಾವು ಯಾವ ಬಿರುಕುಗಳನ್ನು ತೋರಬೇಕು ಎಂದು ಕವಿ ಹೇಳುತ್ತಾರೆ ?
- 2) ಕುವೆಂಪುರವರು ತಮ್ಮ ಜೀವನವನ್ನು ಯಾರಿಗೆ ಎರೆಯುವೆ ಎಂದಿದ್ದಾರೆ ?
- 3) ಭಾರತಾಂಬೆಯ ಪಾದಗಳನ್ನು ಯಾವುದು ತೊಳೆಯುತ್ತಿದೆ ?
- 4) ಈ ಪದ್ಯದಲ್ಲಿ ಯಾವ ನದಿಯನ್ನು ದೇವಗಂಗೆ ಎಂದಿದ್ದಾರೆ ?
- 5) ಹಿಮಗಿರಿಯು ಯಾವ ದೇಶದ ಸಿರಿಮುಡಿಯಾಗಿದೆ ?

SECTION - B

(ಅನ್ವಯಿಕ ವ್ಯಾಕರಣ ಮತ್ತು ಪಠ್ಯ ಪೂರಕ ಅಧ್ಯಯನ - 20 ಅಂಕಗಳು)

V ಕೆಳಗಿನ ಪ್ರತಿಯೊಂದು ಪ್ರಶ್ನೆಗೂ ನಾಲ್ಕು ಉತ್ತರಗಳನ್ನು ಕೊಡಲಾಗಿದೆ. ಅವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ ಬರೆಯಿರಿ.

(1x10=10)

1. 'ಕಡಲು' - ಈ ಪದದ ಸಮಾನಾರ್ಥಕ ಪದ.

- | | | | |
|---------|-----------|---------|-----------|
| ಅ) ಗಿರಿ | ಆ) ಮುಗಿಲು | ಇ) ಭೂಮಿ | ಈ) ಸಮುದ್ರ |
|---------|-----------|---------|-----------|

2. 'ಸ್ವಾತಂತ್ರ್ಯ' - ಈ ಪದದ ವಿರುದ್ಧಾರ್ಥ ಪದ..

- | | | | |
|-----------------|--------------|---------------|----------------|
| ಅ) ಅಸ್ವಾತಂತ್ರ್ಯ | ಆ) ಪರತಂತ್ರ್ಯ | ಇ) ಪಾರತಂತ್ರ್ಯ | ಈ) ಸ್ವಾತಂತ್ರ್ಯ |
|-----------------|--------------|---------------|----------------|

3. 'ಅತ್ಯುತ್ತಮ' - ಈ ಪದವನ್ನು ಬಿಡಿಸಿ ಬರೆದಾಗ ಬರುವ ರೂಪ

- | | | | |
|----------------|-----------------|------------------|----------------|
| ಅ) ಅತೀ + ಉತ್ತಮ | ಆ) ಅತ್ಯ + ಉತ್ತಮ | ಇ) ಅತ್ತಿ + ಉತ್ತಮ | ಈ) ಅತಿ + ಉತ್ತಮ |
|----------------|-----------------|------------------|----------------|

4. ನದಿ, ಪರ್ವತ : ರೂಢನಾಮ :: ವೈದ್ಯ, ಕುರುಡ : _____

- | | | | |
|------------|---------------|-------------|------------------|
| ಅ) ಸರ್ವನಾಮ | ಆ) ಅನ್ವರ್ಥನಾಮ | ಇ) ಅಂಕಿತನಾಮ | ಈ) ಆತ್ಮಾರ್ಥಕ ನಾಮ |
|------------|---------------|-------------|------------------|

5. ಶಿಲ್ಪಿಗಳು ಸುಂದರವಾದ ಗುಡಿಯನ್ನು ಕಟ್ಟಿದರು. - ಗೆರೆ ಎಳೆದ ಪದವು ಈ ವಿಭಕ್ತಿಗೆ ಉದಾಹರಣೆಯಾಗಿದೆ.

- | | | | |
|-----------|-------------|-----------|------------|
| ಅ) ಪ್ರಥಮಾ | ಆ) ದ್ವಿತೀಯಾ | ಇ) ತೃತೀಯಾ | ಈ) ಚತುರ್ಥೀ |
|-----------|-------------|-----------|------------|

6. 'ಬೇಡ' - ಈ ಪದದ ನಾನಾರ್ಥಕ

- | | | | |
|------------------|---------------------|------------------------|--------------------|
| ಅ) ಬೇಡ - ಬೇಟೆಗಾರ | ಆ) ಬೇಡು - ಸ್ವೀಕರಿಸು | ಇ) ಬೇಟೆಗಾರ - ನಿರಾಕರಿಸು | ಈ) ನಿರಾಕರಿಸು - ಬೇಡ |
|------------------|---------------------|------------------------|--------------------|

7. ಅವಳು ಹಾಡನ್ನು ಮಧುರವಾಗಿ ಹಾಡಿದಳು - ಈ ವಾಕ್ಯದಲ್ಲಿರುವ ಸರ್ವನಾಮಪದ.

- | | | | |
|---------|------------|-------------|------------|
| ಅ) ಅವಳು | ಆ) ಹಾಡನ್ನು | ಇ) ಮಧುರವಾಗಿ | ಈ) ಹಾಡಿದಳು |
|---------|------------|-------------|------------|

8. ನನಗೆ ಆಟದ ಮೈದಾನದಲ್ಲಿ ಓಡಿಓಡಿ ಸಾಕಾಯಿತು. - ಈ ವಾಕ್ಯದಲ್ಲಿ ಗೆರೆ ಎಳೆದ ಪದವು ಈ ವ್ಯಾಕರಣಾಂಶಕ್ಕೆ ಉದಾಹರಣೆಯಾಗಿದೆ.

- | | | | |
|----------------|-------------|---------------|--------------|
| ಅ) ಅನುಕರಣಾವ್ಯಯ | ಆ) ಜೋಡಿನುಡಿ | ಇ) ದ್ವಿರುಕ್ತಿ | ಈ) ನುಡಿಗಟ್ಟು |
|----------------|-------------|---------------|--------------|

9. 'ದವನ' - ಪದದ ಜೋಡಿಪದ

- ಅ) ಕಡ್ಡಿ ಆ) ಧಾನ್ಯ ಇ) ಕಸ ಈ) ಮುಸುರೆ

10. ಕೆಳಗೆ ಕೊಟ್ಟಿರುವ ಸಂಧಿ - ಸಂಧಿ ಪದಗಳನ್ನು ಹೊಂದಿಸಿ ಬರೆಯಿರಿ.

- | | |
|----------------|-----------------|
| 1 ಮನ್ವಂತರ | a ಗುಣಸಂಧಿ |
| 2 ಕಾಣೆಯಾಗು | b ಲೋಪಸಂಧಿ |
| 3 ನಿತ್ಯೋತ್ಪನ್ನ | c ಯತ್ ಸಂಧಿ |
| 4 ದೇವರಿಂದ | d ಯ ಕಾರಾಗಮ ಸಂಧಿ |

- ಅ) 1 - a 2 - b 3 - c 4 - d
ಆ) 1 - b 2 - a 3 - d 4 - c
ಇ) 1 - c 2 - d 3 - a 4 - b
ಈ) 1 - a 2 - b 3 - c 4 - d

VI ಕೆಳಗಿನವುಗಳನ್ನು ಸೂಚನೆಯಂತೆ ಬರೆಯಿರಿ.

(1x5=5)

- 1) 'ಮೊರೆಯಿಡು' - ಈ ಪದವನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ
2) ಈ ಕೆಳಗಿನ ಗಾದೆ ಮಾತಿನ ಅರ್ಥವನ್ನು ಬರೆಯಿರಿ.

ದೇಶ ಸೇವೆಯೇ ಈಶ ಸೇವೆ.

- 3) ಕುವೆಂಪು ಬೇಂದ್ರೆ ಕಾರಂತ ಮಾಸ್ತಿ ಗೋಕಾಕ್ ಅನಂತಮೂರ್ತಿ ಕಾರ್ನಾಡ ಚಂದ್ರಶೇಖರ ಕಂಬಾರ ಇವರು ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು - ಈ ವಾಕ್ಯಕ್ಕೆ ಲೇಖನ ಚಿಹ್ನೆಯನ್ನು ಗುರುತಿಸಿ.
4) ರೈತನು ಹೊಲಗದ್ದೆಗಳಲ್ಲಿ ಬೆಳೆಯನ್ನು ಬೆಳೆಯುವನು - ಈ ವಾಕ್ಯವನ್ನು ಬಹುವಚನ ರೂಪದಲ್ಲಿ ಬರೆಯಿರಿ.
5) ಗೆಳೆಯನು ಮಂಗಳೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದನು - ಈ ವಾಕ್ಯವನ್ನು ಭವಿಷ್ಯತ್ ಕಾಲಕ್ಕೆ ಪರಿವರ್ತಿಸಿ..

VII ಕೆಳಗಿನ ಪ್ರತಿಯೊಂದು ಪ್ರಶ್ನೆಗೂ ನಾಲ್ಕು ಉತ್ತರಗಳನ್ನು ಕೊಡಲಾಗಿದೆ ಅವುಗಳಲ್ಲಿ ಸರಿಯಾದ ಉತ್ತರವನ್ನು

(1x5=5)

ಆರಿಸಿ ಬರೆಯಿರಿ:

1. ಗೋಕಾಕ್ ಜಲಪಾತಕ್ಕೆ ಇರುವ ಮತ್ತೊಂದು ಹೆಸರು _____

- ಅ) ಗೋಕಾಕ್ ಆ) ಗೊಡಚಿನ ಮಲ್ಲಿ ಇ) ದಬದಬೆ ಈ) ಮಾರ್ಕಂಡೇಯ

2. ಕರ್ನಾಟಕದ ನಯಾಗರ ಎಂದು ಪ್ರಸಿದ್ಧವಾದ ಜಲಪಾತ _____

ಅ) ಗೋಕಾಕ್ ಜಲಪಾತ

ಆ) ಗೊಡಚಿನ ಮಲ್ಕಿ ಜಲಪಾತ

ಇ) ವಜ್ರಪೋಹ ಜಲಪಾತ

ಈ) ಕಬಿನಿ ಜಲಪಾತ

3. ವಜ್ರಪೋಹ ಜಲಪಾತವು _____ ನದಿಯಿಂದ ಉಂಟಾಗಿದೆ.

ಅ) ಘಟಪ್ರಭಾ

ಆ) ಕಾವೇರಿ

ಇ) ಮಲಪ್ರಭಾ

ಈ) ಮಹಾದಾಯಿ

4. ಬೆಳಗಾವಿ ಪುರಾತನ _____ ದೇಶದ ಭಾಗ.

ಅ) ಮಧುರಾ

ಆ) ಕುಂತಳ

ಇ) ನಲಂದಾ

ಈ) ಪಾಟ್ನ

5. ಗೋಕಾಕ್ ಜಲಪಾತವು _____ ಆಕಾರದಲ್ಲಿದೆ.

ಅ) ಆನೆ ಆಕಾರ

ಆ) ಸಿಂಹ ಲಾಳಾಕಾರ

ಇ) ಕುದುರೆ ಲಾಳಾಕಾರ

ಈ) ಗರುಡ ಲಾಳಾಕಾರ

ಭಾಗ - B (40 ಅಂಕಗಳು)

SECTION - C

(ಬರವಣಿಗೆಕೌಶಲ್ಯ-12 ಅಂಕಗಳು)

VIII. ನಿಮ್ಮ ಶಾಲೆಯ ವತಿಯಿಂದ ಕೈಗೊಳ್ಳುವ ಪ್ರವಾಸಕ್ಕಾಗಿ ಹಣ ಕಳುಹಿಸಿಕೊಡುವಂತೆ ಕೋರಿ ನಿಮ್ಮ ತಂದೆಗೆ ಪತ್ರ ಬರೆಯಿರಿ. (4)

IX. ಕೆಳಗಿನ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಕುರಿತು 100 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಿರಿ . (4)

1. ರೈತ ದೇಶದ ಬೆನ್ನಲುಬು

2. ಗಣಕಯಂತ್ರದ ಉಪಯೋಗ

3. ನನ್ನ ನೆಚ್ಚಿನ ಕ್ರೀಡಾಪಟು

X. ಕೆಳಗೆ ಕೊಟ್ಟಿರುವ ಚಿತ್ರವನ್ನು ಗಮನಿಸಿ. ಈ ಚಿತ್ರವು ನಿಮಗೆ ಏನನ್ನು ತಿಳಿಸುತ್ತದೆ ಅಥವಾ ಯಾವ ಘಟನೆಯನ್ನು ನೆನಪಿಗೆ ತರುತ್ತದೆ ಎಂಬುದನ್ನು 100 ಪದಗಳಲ್ಲಿ ಬರೆಯಿರಿ. ಚಿತ್ರಕ್ಕೂ ನಿಮ್ಮ ವಿವರಣೆಗೂ ಸ್ಪಷ್ಟವಾದ ಸಂಬಂಧ ವಿರಬೇಕು. (4)



SECTION - D

(ಪಠ್ಯಗಳ ಅಧ್ಯಯನ - 28 ಅಂಕಗಳು)

XI ಕೆಳಗಿನ ಪ್ರಶ್ನೆಗಳಿಗೆ ಎರಡು-ಮೂರು ಪದಗಳಲ್ಲಿ ಉತ್ತರಿಸಿ.

(2x4=8)

1. ಅನ್ನದಾತನು ನಾಡಿಗೆ ಹೇಗೆ ಸಹಕಾರಿಯಾಗಿದ್ದಾನೆ ?
2. ಅಕ್ಕರನಿಗೆ ಸಾಧು ತನ್ನ ನಿಜರೂಪವನ್ನು ಹೇಗೆ ತೋರಿಸಿದನು ?
3. ಇಲಿಗಳಿಂದ ಹಾಳಾದ ಮನೆಯ ಮಾಡು , ಕಿಟಕಿ , ಬಾಗಿಲುಗಳು ಹೇಗೆ ಕಾಣುತ್ತಿದ್ದವು ?
4. ಬೇಡನು ಹುಡುಗನಿಗೆ ಏನೆಂದು ಹೇಳಿ ತನ್ನ ಗುಡಿಸಲಿಗೆ ಕರೆದುಕೊಂಡು ಹೋದನು ?

XII. ಕೆಳಗಿನ ಪ್ರಶ್ನೆಗಳಿಗೆ ಐದು-ಆರು ಪದಗಳಲ್ಲಿ ಉತ್ತರಿಸಿ.

(3x2=6)

1. ಬೇಡ ಮತ್ತು ಆತನ ಹೆಂಡತಿ ಹುಲಿಯ ಬಾಯಿಗೆ ಹೇಗೆ ತುತ್ತಾದರು ?
2. ' ಅನ್ನದಾತ ' ಪದ್ಯದಲ್ಲಿ ಕವಿಯು ರೈತನ ದುಡಿಮೆಯನ್ನು ಯಾವ ರೀತಿ ವರ್ಣಿಸಿದ್ದಾರೆ ?

XIII. ಕೆಳಗಿನ ಪ್ರಶ್ನೆಗಳಿಗೆ ಸಂದರ್ಭದೊಡನೆ ವಿವರಿಸಿ .

(3x2=6)

1. "ಬಡತನ ಶ್ರೀಮಂತಿಕೆ ಕೊನೆತನಕ ಇರುವುದಿಲ್ಲ".

2. "ಒಡೆಯಾ! ನನ್ನ ಕೆಲಸ ತೀರಿತು , ನನ್ನ ಇನಾಮು ಕೊಡೋಣಾಗಲಿ".

XIV. ಕೆಳಗಿನ ಪ್ರಶ್ನೆಗೆ ಎಂಟು - ಹತ್ತು ವಾಕ್ಯಗಳಲ್ಲಿ ಉತ್ತರಿಸಿ .

(4x1=4)

1. ಜೋಗಿಯು ಇಲಿಗಳನ್ನು ಯಾವ ರೀತಿ ನಾಶ ಮಾಡಿದನು ?

XV. ಕೆಳಗಿನ ಪ್ರಶ್ನೆಗೆ ಎಂಟು - ಹತ್ತು ವಾಕ್ಯಗಳಲ್ಲಿ ಉತ್ತರಿಸಿ .

(4x1=4)

1. ನಿತ್ಯೋತ್ಸವ ಎಂದರೇನು ? ಕವಿ ಕನ್ನಡ ನಾಡಿನ ನಿತ್ಯೋತ್ಸವವನ್ನು ಯಾವ ರೀತಿ ಬಣ್ಣಿಸಿದ್ದಾರೆ ?

11
